



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|--------------------------|--|--------------------|
| ಭಾಗ - ೪ ಎ Part - IV A | ಬೆಂಗಳೂರು, ಮಂಗಳವಾರ, ೧೩, ಸೆಪ್ಟೆಂಬರ್, ೨೦೨೨(ಭಾದ್ರಪದ, ೨೨, ಶಕವರ್ಷ, ೧೯೪೪) BENGALURU, TUESDAY, 13, SEPTEMBER, 2022(BHADRAPADA, 22, SHAKAVARSHA, 1944) | ನಂ. ೪೪೮ No. 448 |
|--------------------------|--|--------------------|

ಕರ್ನಾಟಕ ವಿಧಾನಸಭೆ

ಹದಿನೈದನೇ ವಿಧಾನಸಭೆ

ಹದಿಮೂರನೇ ಅಧಿವೇಶನ

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ)

ವಿಧೇಯಕ, 2022

(2022ರ ವಿಧಾನಸಭೆಯ ವಿಧೇಯಕ ಸಂಖ್ಯೆ-14)

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004ನ್ನು (2005ರ ಕರ್ನಾಟಕ ಅಧಿನಿಯಮ 30) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೊರನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧಿನಿಯಮ, 2022 ಎಂದು ಕರೆಯತಕ್ಕದ್ದು.

(2) ಇದು 2022ರ ಮೇ 04ನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.

2. 9ಎ ಹೊಸ ಪ್ರಕರಣದ ಸೇರ್ಪಡೆ.- ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ 30)ರ (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮ ಎಂದು ಉಲ್ಲೇಖಿಸಲಾಗಿದೆ) 9ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು. ಎಂದರೆ:-

"೨ಎ. ಅಪರಾಧಗಳ ಸಂಜ್ಞೆಯತೆ ಮತ್ತು ಪ್ರಕರಣಗಳನ್ನು ವಿಲೀನಗೊಳಿಸುವ ಅಧಿಕಾರ:- (1) ಈ ಅಧಿನಿಯಮದ ಅಡಿಯಲ್ಲಿನ ಅಪರಾಧವು ಸಂಜ್ಞೆಯವಾಗಿರತಕ್ಕದ್ದು ಮತ್ತು ಜಾಮೀನುರಹಿತವಾಗಿರತಕ್ಕದ್ದು.

(2) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ವಂಚನೋದ್ದೇಶದ ಬೇಪಾವತಿಗೆ ಸಂಬಂಧಿಸಿದಂತೆ ಅದೇ ಆರೋಪಿತ ವ್ಯಕ್ತಿ ಅಥವಾ ಹಣಕಾಸು ಸಂಸ್ಥೆಯ ವಿರುದ್ಧ ಜಿಲ್ಲೆಯ ಅಥವಾ ಕಮೀಷನರೇಟ್‌ನ ಒಂದು ಪೊಲೀಸ್ ಠಾಣೆಯಲ್ಲಿ ಅಥವಾ ಹಲವು ಪೊಲೀಸ್ ಠಾಣೆಗಳಲ್ಲಿ ಅಥವಾ ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಥಮ ವರ್ತಮಾನ ವರದಿಗಳು ದಾಖಲಾಗಿದ್ದಲ್ಲಿ, ಆಗ ನಿಯಮಿಸಬಹುದಾದ ಅಂಥ ಅಧಿಕಾರಿಯು ಆನಂತರದಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿಗಳನ್ನು ಮೊದಲಿನ ಪ್ರಕರಣದೊಂದಿಗೆ ವಿಲೀನಗೊಳಿಸಲು ಆದೇಶಿಸಬಹುದು ಹಾಗೂ ಸಾಮಾನ್ಯ ತನಿಖೆಯನ್ನು ಕೈಗೊಳ್ಳಲು ಆದೇಶಿಸಬಹುದು. ಮುಂದುವರೆದು ದಂಡ ಪ್ರಕ್ರಿಯಾ ಸಂಹಿತೆ, 1973ರ 173ನೇ ಪ್ರಕರಣದ ಅಡಿಯಲ್ಲಿ ಒಂದೇ ಅಂತಿಮ ವರದಿಯನ್ನು ಮೊದಲು ಪ್ರಥಮ ವರ್ತಮಾನ ವರದಿಯನ್ನು ದಾಖಲಿಸಿದ ಅಧಿಕಾರ ವ್ಯಾಪ್ತಿಯೊಳಗಿನ ವಿಶೇಷ ನ್ಯಾಯಾಲಯದ ಮುಂದೆ ದಾಖಲಿಸುವುದು ಹಾಗೂ ಅದನ್ನು ಆ ವಿಶೇಷ ನ್ಯಾಯಾಲಯ ಅಥವಾ ಅಂಥ ಅಪರಾಧದ ಅಧಿವಿಚಾರಣೆಗೆ ಹೆಸರಿಸಲಾದ ಯಾವುದೇ ಇತರ ವಿಶೇಷ ನ್ಯಾಯಾಲಯವು ಅಧಿವಿಚಾರಣೆಯನ್ನು ನಡೆಸತಕ್ಕದ್ದು."

3. 10ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 10ನೇ ಪ್ರಕರಣದ (3)ನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(4) ಈ ಅಧಿನಿಯಮದ ಅಡಿಯಲ್ಲಿ ಅಪರಾಧದ ಅಧಿವಿಚಾರಣೆಯನ್ನು ನಡೆಸುವಾಗ ವಿಶೇಷ ನ್ಯಾಯಾಲಯವು ಈ ಅಧಿನಿಯಮದ ಅಡಿಯಲ್ಲಿನ ಅಪರಾಧವನ್ನು ಹೊರತುಪಡಿಸಿ ದಂಡ ಪ್ರಕ್ರಿಯಾ ಸಂಹಿತೆ, 1973ರ ಅಡಿಯಲ್ಲಿ ಯಾವ ವಿಚಾರಣೆಗಾಗಿ ದೋಷಾರೋಪಿಸಲಾಗಿದೆಯೋ ಆ ಅಪರಾಧದ ಅಧಿವಿಚಾರಣೆಯನ್ನು ಸಹ ನಡೆಸಬಹುದು."

4. ನಿರಸನ ಮತ್ತು ಉಳಿಸುವಿಕೆಗಳು.- (1) ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧ್ಯಾದೇಶ, 2022ನ್ನು (2022ರ ಕರ್ನಾಟಕ ಅಧ್ಯಾದೇಶ 01) ಈ ಮೂಲಕ ನಿರಸನಗೊಳಿಸಲಾಗಿದೆ.

(2) ಅಂಥ ನಿರಸನವು ಏನೇ ಒಳಗೊಂಡಿದ್ದರೂ ಸದರಿ ಅಧ್ಯಾದೇಶದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಅಡಿಯಲ್ಲಿ ಏನೇ ಮಾಡಿದ್ದರೂ ಅಥವಾ ಯಾವುದೇ ಕ್ರಮವನ್ನು ಕೈಗೊಂಡಿದ್ದರೂ ಈ ಅಧಿನಿಯಮದ ಅಡಿಯಲ್ಲಿ ತಿದ್ದುಪಡಿಯಾದಂತೆ ಮೂಲ ಅಧಿನಿಯಮದಲ್ಲಿ ಮಾಡಲಾಗಿದೆ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ 30)ನ್ನು,-

(1) ಈ ಅಧಿನಿಯಮದ ಅಡಿಯಲ್ಲಿನ ಅಪರಾಧವನ್ನು ಸಂಜ್ಞೀಯ ಮತ್ತು ಜಾಮೀನುರಹಿತವೆಂದು ಪರಿಗಣಿಸಲು;

(2) ಆರ್.ಬಿ.ಐ ನಲ್ಲಿನ ಎಸ್‌ಎಲ್‌ಸಿಸಿ ಸಭೆಯಲ್ಲಿ ಚರ್ಚಿಸಿದಂತೆ ಎಲ್ಲಾ ಪ್ರಥಮ ವರ್ತಮಾನ ವರದಿಗಳನ್ನು ವಿಲೀನಗೊಳಿಸುವುದಕ್ಕಾಗಿ ಮತ್ತು ಅದೇ ಆರೋಪಿತ ಅಥವಾ ಅದೇ ಹಣಕಾಸು ಸಂಸ್ಥೆಯ ವಿರುದ್ಧ ಒಂದೇ ಪ್ರಕರಣವನ್ನು ದಾಖಲಿಸುವುದನ್ನು ಉಪಬಂಧಿಸಲು; ಮತ್ತು

(3) ಈ ಅಧಿನಿಯಮದ ಅಡಿಯಲ್ಲಿನ ಅಪರಾಧವನ್ನು ಹೊರತುಪಡಿಸಿ ದಂಡ ಪ್ರಕ್ರಿಯಾ ಸಂಹಿತೆ, 1973ರ ಅಡಿಯಲ್ಲಿ ಯಾವ ಅಧಿವಿಚಾರಣೆಗಾಗಿ ದೋಷಾರೋಪಿಸಲಾಗಿದೆಯೋ ಆ ಅಪರಾಧದ ಅಧಿವಿಚಾರಣೆಯನ್ನು ನಡೆಸಲು ವಿಶೇಷ ನ್ಯಾಯಾಲಯಗಳಿಗೆ ಅಧಿಕಾರವನ್ನು ನೀಡಲು,

-ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ವಿಷಯವು ತುರ್ತುಸ್ವರೂಪದ್ದಾದ್ದರಿಂದ ಮತ್ತು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿ ಇಲ್ಲದಿದ್ದುದರಿಂದ, ಮೇಲಿನ ಉದ್ದೇಶವನ್ನು ಸಾಧಿಸಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧ್ಯಾದೇಶ, 2022ನ್ನು (2022ರ ಕರ್ನಾಟಕ ಅಧ್ಯಾದೇಶ 01) ಪ್ರಖ್ಯಾಪಿಸಲಾಗಿತ್ತು.

ಈ ವಿಧೇಯಕವು ಅಧ್ಯಾದೇಶದ ಬದಲಿ ವಿಧೇಯಕವಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಕರ್ನಾಟಕ ವಿಧಾನ ಸಭೆಯ ಕಾರ್ಯ ವಿಧಾನ ಮತ್ತು ನಡವಳಿಕೆ ನಿಯಮಗಳ 80ನೇ ನಿಯಮದ (1)ನೇ ಉಪನಿಯಮದ ಮೂಲಕ ಅಗತ್ಯಪಡಿಸಲಾದಂತೆ ವಿವರಣಾತ್ಮಕ ಹೇಳಿಕೆ.

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ 30)ನ್ನು,-

(1) ಈ ಅಧಿನಿಯಮದ ಅಡಿಯಲ್ಲಿನ ಅಪರಾಧವನ್ನು ಸಂಜ್ಞೀಯ ಮತ್ತು ಜಾಮೀನುರಹಿತವೆಂದು ಪರಿಗಣಿಸಲು;

(2) ಆರ್.ಬಿ.ಐ ನಲ್ಲಿನ ಎಸ್‌ಎಲ್‌ಸಿಸಿ ಸಭೆಯಲ್ಲಿ ಚರ್ಚಿಸಿದಂತೆ ಎಲ್ಲಾ ಪ್ರಥಮ ವರ್ತಮಾನ ವರದಿಗಳನ್ನು ವಿಲೀನಗೊಳಿಸುವುದಕ್ಕಾಗಿ ಮತ್ತು ಅದೇ ಆರೋಪಿತ ಅಥವಾ ಅದೇ ಹಣಕಾಸು ಸಂಸ್ಥೆಯ ವಿರುದ್ಧ ಒಂದೇ ಪ್ರಕರಣವನ್ನು ದಾಖಲಿಸುವುದನ್ನು ಉಪಬಂಧಿಸಲು; ಮತ್ತು

(3) ಈ ಅಧಿನಿಯಮದ ಅಡಿಯಲ್ಲಿನ ಅಪರಾಧವನ್ನು ಹೊರತುಪಡಿಸಿ ದಂಡ ಪ್ರಕ್ರಿಯಾ ಸಂಹಿತೆ, 1973ರ ಅಡಿಯಲ್ಲಿ ಯಾವ ಅಧಿವಿಚಾರಣೆಗಾಗಿ ದೋಷಾರೋಪಿಸಲಾಗಿದೆಯೋ ಆ ಅಪರಾಧದ ಅಧಿವಿಚಾರಣೆಯನ್ನು ನಡೆಸಲು ವಿಶೇಷ ನ್ಯಾಯಾಲಯಗಳಿಗೆ ಅಧಿಕಾರವನ್ನು ನೀಡಲು,

-ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ವಿಷಯವು ತುರ್ತುಸ್ವರೂಪದ್ದಾದ್ದರಿಂದ ಮತ್ತು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಅಧಿವೇಶನದಲ್ಲಿ ಇಲ್ಲದಿದ್ದುದರಿಂದ, ಮೇಲಿನ ಉದ್ದೇಶವನ್ನು ಸಾಧಿಸಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ರೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಅಧ್ಯಾದೇಶ, 2022ನ್ನು (2022ರ ಕರ್ನಾಟಕ ಅಧ್ಯಾದೇಶ 01) ಪ್ರಖ್ಯಾಪಿಸಲಾಗಿತ್ತು.

ಈ ವಿಧೇಯಕವು ಅಧ್ಯಾದೇಶದ ಬದಲಿ ವಿಧೇಯಕವಾಗಿದೆ.

ಪ್ರತ್ಯಾಯೋಜಿತ ಶಾಸನ ರಚನೆಗೆ ಸಂಬಂಧಿಸಿದ ಜ್ಞಾಪನ ಪತ್ರ

| | |
|-------|---|
| ಖಂಡ 2 | 2ನೇ ಖಂಡದ ಮೂಲಕ ಸೇರಿಸಲು ಉದ್ದೇಶಿಸಿರುವ 9ಎ ಪ್ರಕರಣದ (2)ನೇ ಉಪ-ಪ್ರಕರಣವು ಸಾಮಾನ್ಯ ಅಧಿವಿಚಾರಣೆಯನ್ನು ಕೈಗೊಳ್ಳುವುದಕ್ಕೆ ಆನಂತರದಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿಗಳನ್ನು ಮೊದಲಿನ ಪ್ರಕರಣದೊಂದಿಗೆ ವಿಲೀನಗೊಳಿಸುವುದಕ್ಕಾಗಿ ಹಾಗೂ ಸಾಮಾನ್ಯ ತನಿಖೆಯನ್ನು ಕೈಗೊಳ್ಳಲು ಒಬ್ಬ ಅಧಿಕಾರಿಯನ್ನು ನೇಮಕ ಮಾಡುವ ಕುರಿತು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. |
|-------|---|

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ

ಕರ್ನಾಟಕ ವಿಧಾನಸಭೆ

ಅನುಬಂಧ
ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ,
2004ರ
(2005ರ ಕರ್ನಾಟಕ ಅಧಿನಿಯಮ ಸಂಖ್ಯೆ 30) ಉದ್ಘಾತ ಭಾಗ
X X XX XX

10. ವಿಶೇಷ ನ್ಯಾಯಾಲಯ.- (1) ಈ ಅಧಿನಿಯಮದ ಉದ್ದೇಶಗಳಿಗಾಗಿ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಸಹಮತಿಯೊಡನೆ ಅಧಿಸೂಚನೆಯ ಮೂಲಕ ಅಂಥ ಪ್ರದೇಶಕ್ಕಾಗಿ ಅಥವಾ ಪ್ರದೇಶಗಳಿಗಾಗಿ ಅಥವಾ ಪ್ರಕರಣಗಳ ಅಂಥ ವರ್ಗಕ್ಕಾಗಿ ಅಥವಾ ವರ್ಗಗಳಿಗಾಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ದರ್ಜೆಗೆ ಕಡಿಮೆಯಿಲ್ಲದ ಒಬ್ಬರು ನ್ಯಾಯಾಧೀಶರನ್ನುಳ್ಳ ಒಂದು ಅಥವಾ ಹೆಚ್ಚು ವಿಶೇಷ ನ್ಯಾಯಾಲಯಗಳನ್ನು ರಚಿಸಬಹುದು.

ಪರಂತು, ಯಾವುದೇ ಹಣಕಾಸು ಸಂಸ್ಥೆಗೆ ಸಂಬಂಧಿಸಿದ ಮೊಕದ್ದಮೆಗಳು ಒಂದಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ಹರಡಿಕೊಂಡಿದ್ದರೆ, ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಸಮ್ಮತಿಯೊಂದಿಗೆ ಅಧಿಸೂಚನೆ ಮೂಲಕ, ಅಂಥ ಹಣಕಾಸು ಸಂಸ್ಥೆಗೆ ಸೇರಿದ ಅಂಥ ಎಲ್ಲಾ ಮೊಕದ್ದಮೆಗಳನ್ನು ಕುರಿತು ವ್ಯವಹರಿಸಲು ಜಿಲ್ಲೆಯ ಒಂದು ನ್ಯಾಯಾಲಯವನ್ನು ಅಥವಾ ವಿಶೇಷ ನ್ಯಾಯಾಲಯವಾಗಿ ಸತ್ರ ನ್ಯಾಯಾಧೀಶರನ್ನು ಗೊತ್ತುಪಡಿಸಬಹುದು.

(2) ವಿಶೇಷ ನ್ಯಾಯಾಲಯದ ಹೊರತಾಗಿ ಪ್ರೆಸಿಡೆನ್ಸಿ ಕೌನ್ಸಿಲ್ ದಿವಾಳಿತನ ಅಧಿನಿಯಮ, 1909ರ (1909ರ ಅಧಿನಿಯಮ 3) ಮತ್ತು ಪ್ರಾಂತೀಯ ದಿವಾಳಿತನ ಅಧಿನಿಯಮ, 1920ರ (1920ರ ಅಧಿನಿಯಮ 5) ಅಡಿಯಲ್ಲಿ ರಚಿತವಾದ ನ್ಯಾಯಾಲಯವೂ ಒಳಗೊಂಡಂತೆ ಇತರ ಯಾವುದೇ ನ್ಯಾಯಾಲಯವು, ಈ ಅಧಿನಿಯಮದ ಉಪಬಂಧಗಳು ಅನ್ವಯವಾಗುವ ಯಾವುದೇ ವಿಷಯದ ಸಂಬಂಧದಲ್ಲಿ ಅಧಿಕಾರ ವ್ಯಾಪ್ತಿಯನ್ನು ಹೊಂದಿರತಕ್ಕದ್ದಲ್ಲ.

(3) (1)ನೇ ಉಪಪ್ರಕರಣದ ಅಡಿಯಲ್ಲಿ ಹೊರಡಿಸಿದ ಅಧಿಸೂಚನೆಯ ದಿನಾಂಕದಿಂದ ಈ ಅಧಿನಿಯಮದ ಉಪಬಂಧಗಳು ಅನ್ವಯವಾಗುವ ಯಾವುದೇ ನ್ಯಾಯಾಲಯದಲ್ಲಿ ಇತ್ಯರ್ಥದಲ್ಲಿರುವ ಯಾವುದೇ ಮೊಕದ್ದಮೆಯು ವಿಶೇಷ ನ್ಯಾಯಾಲಯಗಳಿಗೆ ವರ್ಗಾಯಿತವಾಗತಕ್ಕದ್ದು.

X X XX XX

**KARNATAKA LEGISLATIVE ASSEMBLY****FIFTEENTH LEGISLATIVE ASSEMBLY****THIRTEENTH SESSION****THE KARNATAKA PROTECTION OF INTEREST OF DEPOSITORS IN
FINANCIAL ESTABLISHMENTS (AMENDMENT) BILL, 2022****(LA Bill No. 14 of 2022)**

A Bill further to amend the Karnataka Protection of Interest of Depositors in Financial Establishments Act, 2004.

Whereas it is expedient further to amend the Karnataka Protection of Interest of Depositors in Financial Establishments Act, 2004 (Karnataka Act 30 of 2005) for the purposes hereinafter appearing;

Be it enacted by the Karnataka State Legislature in the Seventy third year of the Republic of India, as follows:-

1. Short title and commencement.- (1) This Act may be called the Karnataka Protection of Interest of Depositors in Financial Establishments (Amendment) Act, 2022.

(2) It shall be deemed to have come into force with effect from 04th day of May 2022.

2. Insertion of new Section 9A.- In the Karnataka Protection of Interest of Depositors in Financial Establishments Act, 2004 (Karnataka Act 30 of 2005) (hereinafter referred to as the principal Act), after section 9, the following section shall be inserted, namely:-

“9A Cognizance of offence and power to club cases.- (1) Offence under this Act are cognizable and Non bailable.

(2) Notwithstanding anything contained in any other law for time being in force, if multiple First Information Reports are registered either in one Police station or in various police stations of the District or Commissionerate or in various police stations of the State against the same accused person or Financial Establishment relating to fraudulent default, then such an officer as may be prescribed may order

for clubbing of subsequent registered First Information Reports into the earliest case and order to carry on common investigation. Further the common Final Report be filed under section 173 of Code of Criminal Procedure, 1973 before the Special Court, within which jurisdiction the earliest First Information report was registered and that Special Court or any other Special Court designated for trial of such offence shall try the same.”

3. Amendment of Section 10.- In section 10 of the principal Act, after subsection (3), the following shall be inserted, namely:-

“(4) When trying an offence under this Act, the Special Court may also try an offence, other than an offence under this Act, with which the accused may, under the Code of Criminal Procedure, 1973, be charged at the same trial.”

4. Repeal and savings.- (1) The Karnataka Protection of Interest of Depositors in Financial Establishments (Amendment) Ordinance, 2022 (Karnataka Ordinance 01 of 2022) is hereby repealed.

(2) Notwithstanding such repeal, anything done or any action taken under the principal Act, as amended by the said Ordinance, shall be deemed to have been done or taken under the principal Act, as amended by this Act.

STATEMENT OF OBJECTS AND REASONS

It is considered necessary to amend the Karnataka Protection of Interest of Depositors in Financial Establishments Act, 2004 (Karnataka Act 30 of 2005) to,-

- (1) treat offence under this Act as cognizable and non-bailable;
- (2) provide for clubbing of all First Information Reports and a single case to be filed against the same accused or the same financial establishment, as discussed in the SLCC Meeting in the RBI; and
- (3) empower the special courts to try an offence, other than offence under this Act, with which the accused may under the Code of Criminal Procedure, 1973 be charged at the same trial.

As the matter was urgent and both Houses of the State Legislature were not in a session, the Karnataka Protection of Interest of Depositors in Financial Establishments (Amendment) Ordinance, 2022 (Karnataka Ordinance 01 of 2022) was promulgated to achieve the above object.

This Bill seeks to replace the said Ordinance.

Hence, the Bill.

FINANCIAL MEMORANDUM

There is no extra expenditure involved in the proposed legislative measure.

EXPLANATORY STATEMENT AS REQUIRED BY SUB-RULE (1) OF RULE 80 OF THE RULES OF PROCEDURE AND CONDUCT OF BUSINESS IN THE KARNATAKA LEGISLATIVE ASSEMBLY.

It is considered necessary to amend the Karnataka Protection of Interest of Depositors in Financial Establishments Act, 2004 (Karnataka Act 30 of 2005) to,-

- (1) treat offence under this Act as cognizable and non-bailable;
- (2) provide for clubbing of all First Information Reports and a single case to be filed against the same accused or the same financial establishment, as discussed in the SLCC Meeting in the RBI; and
- (3) empower the special courts to try an offence, other than offence under this Act, with which the accused may under the Code of Criminal Procedure, 1973 be charged at the same trial.

As the matter was urgent and both Houses of the State Legislature were not in a session, the Karnataka Protection of Interest of Depositors in Financial Establishments (Amendment) Ordinance, 2022 (Karnataka Ordinance 01 of 2022) was promulgated to achieve the above object.

This Bill seeks to replace the said Ordinance.

MEMORANDUM REGARDING DELEGATED LEGISLATION

| | |
|-----------------|--|
| Clause 2 | Sub-section (2) of section (9A) proposed to be inserted in clause 2 empowers the State Government to prescribe by rules, regarding appointment of an officer for clubbing of subsequent registered First Information Reports into the earliest case and order to carry on common investigation |
|-----------------|--|

The proposed delegation of Legislative power is normal in character.

BASAVARAJ BOMMAI
Chief Minister

M.K. VISHALAKSHI
Secretary
Karnataka Legislative Assembly

ANNEXURE

**EXTRACT FROM THE KARNATAKA PROTECTION OF INTEREST OF
DEPOSITORS IN FINANCIAL ESTABLISHMENTS ACT, 2004**

(KARNATAKA ACT NO 30 OF 2005)

XX

XX

XX

10. Special Court.- (1) For the purposes of this Act, the Government may, with the concurrence of the Chief Justice of the High Court of Karnataka, by notification, constitute one or more Special Court consisting of a single judge not below the rank of a District and Sessions Judge for such area or areas or for such class or classes of cases.

Provided that, if the Government is of the opinion that where cases pertaining to any financial establishment are spread over more than one District, the Government may, with concurrence of the Chief Justice of the High Court of Karnataka, by notification designate one Court of District or Sessions Judge as special Court to deal with all such cases pertaining to such financial establishment.

(2) No Court including the Court constituted under the Presidency Towns Insolvency Act, 1909 [Act 3 of 1909] and the Provincial Insolvency Act, 1920, [Act 5 of 1920] other than the Special Court shall have jurisdiction in respect of any matter to which the provisions of this Act is invoked.

(3) Any pending case in any other court in respect of which the provisions of this Act is invoked, shall stand transferred to the Designated Courts from the date of notification issued under sub-section (1).

XX

XX

XX